


ಜಿಲ್ಲಾ ಪಂಚಾಯತ ,ಬಾದಾಮಿ

ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಜಿಪಂ. ಬಾದಾಮಿ

ಕಾರ್ಯಾಲಯದ ಅಧಿಕಾರಿ /ನೌಕರರ ಆಡಳಿತಾತ್ಮಕ ವ್ಯವಸ್ಥೆಯ ವಿವರಗಳು



1) ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು	1
2) ತಾಂತ್ರಿಕ ಸಹಾಯಕರು	1
3) ಸಹಾಯಕ ತೋಟಗಾರಿಕೆ ರೈತ ಸಂಪರ್ಕ ಕೇಂದ್ರ	3
4) ಅಧೀಕ್ಷಕರು	1
5) ಪ್ರಥಮ ದರ್ಜೆ ಸಹಾಯಕರು	1
6) ದ್ವಿತೀಯ ದರ್ಜೆ ಸಹಾಯಕರು	1
7) ತೋಟಗಾರಿಕೆ ಸಹಾಯಕರು	2

4(ಬಿ) (1): ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಕಚೇರಿ ಕಾರ್ಯಗಳು ಮತ್ತು ಕರ್ತವ್ಯಗಳು ಈ ಕೆಳಕಂಡಂತೆ ಇರುತ್ತವೆ.

ಸಾಮಾನ್ಯ ಕಾರ್ಯಗಳು

1. ಇಲಾಖೆಯ ತಾಲೂಕಿನ ಕಚೇರಿಯಾಗಿದ್ದು, ತೋಟಗಾರಿಕೆ ಇಲಾಖೆಗೆ ಸಂಬಂಧಿಸಿದ ಆಡಳಿತ ಮತ್ತು ಅಭಿವೃದ್ಧಿ ಕಾರ್ಯಗಳನ್ನು ಅನುಷ್ಠಾನಗೊಳಿಸುವುದು .

2.ತೋಟಗಾರಿಕೆ ಇಲಾಖೆಯಿಂದ ಅನುಷ್ಠಾನಗೊಳಿಸಲಾಗುತ್ತಿರುವ ವಿವಿಧ ಯೋಜನೆಗಳನ್ನು ಹೋಬಳಿವಾರು ಹಂಚಿಕೆ ಮಾಡಿ ಸಮರ್ಪಕವಾಗಿ ಅನುಷ್ಠಾನಗೊಳಿಸುವುದು.

3. ಅದೀನ ಕಚೇರಿಗಳು /ರೈತ ಸಂಪರ್ಕ ಕೇಂದ್ರಗಳು ಸಮರ್ಪಕವಾಗಿ ಕೆಲಸ ನಿರ್ವಹಿಸಲು ಅವಶ್ಯಕವಿರುವ ಮಾರ್ಗದರ್ಶನ ನೀಡುವುದು.

4. ತಾಲೂಕಾ ಮಟ್ಟದಲ್ಲಿ ವಿವಿಧ ಯೋಜನೆಗಳ ಅನುಷ್ಠಾನ ಮತ್ತು ಪ್ರಗತಿಯ ಪರಿಶೀಲನೆ ಮಾಡಿ ತಾಲೂಕಿನ ಕ್ರೋಡಿಕೃತ ಪ್ರಗತಿ ವರದಿಯನ್ನು ತಯಾರಿಸಿ ಜಿಲ್ಲಾಮಟ್ಟಕ್ಕೆ ಸಲ್ಲಿಸುವುದು.

5. ತಾಲೂಕಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಗಳಿಗೆ ಇಲಾಖೆಯ ಪ್ರತಿನಿಧಿಯಾಗಿ ಭಾಗವಹಿಸುವುದು .

6. ಪ್ರಕೃತಿ ವಿಕೋಪ ಸಂಭವಿಸಿದ ಸಮಯದಲ್ಲಿ ಆಗಿರುವ ಹಾನಿಯ ಅಂದಾಜನ್ನು ಪರಿಶೀಲಿಸಿ ಪ್ರಕೃತಿ ವಿಕೋಪ ಪರಿಹಾರ ನಿಧಿಯಡಿ ಸಹಾಯಧನಕ್ಕೆ ಕಂದಾಯ ಇಲಾಖೆಗೆ ಶಿಪಾರಸ್ಸು ಮಾಡುವುದು.

ವಿಸ್ತರಣೆ ಮತ್ತು ತರಬೇತಿ

1. ತೋಟಗಾರಿಕೆ ಇಲಾಖೆಯಿಂದ ಅನುಷ್ಠಾನಗೊಳಿಸುತ್ತಿರುವ ವಿವಿಧ ಯೋಜನೆಗಳ ಕುರಿತು ರೈತರಿಗೆ ಹಾಗೂ ಸಾರ್ವಜನಿಕರಿಗೆ ಮಾಹಿತಿ ನೀಡುವುದು .
2. ತೋಟಗಾರಿಕೆ ಬೆಳೆಗಳ ಬೇಸಾಯ , ನಿರ್ವಹಣೆ, ಕೊಯ್ಲು, ಸಂಸ್ಕರಣೆ ಕುರಿತು ರೈತರಿಗೆ ತರಬೇತಿ ನೀಡುವುದು .
3. ತೋಟಗಾರಿಕೆಯಲ್ಲಿ ಸಾವಯವ ಕೃಷಿ, ಜೇನು ಕೃಷಿ ಮುಂತಾದ ಅವಶ್ಯಕ ಹೊಸ ತಂತ್ರಜ್ಞಾನಗಳನ್ನು ರೈತರಿಗೆ ತರಬೇತಿ ,ವಿಚಾರ ಸಂಕೀರ್ಣ, ಕಾರ್ಯಾಗಾರ ಮುಂತಾದವುಗಳನ್ನು ಏರ್ಪಡಿಸುವ ಮೂಲಕ ಮಾಹಿತಿ ಒದಗಿಸುವುದು.
4. ತೋಟಗಾರಿಕೆಯಲ್ಲಿ ಅನುಷ್ಠಾನಗೊಳಿಸಲಾಗುತ್ತಿರುವ ಹೊಸ ಹೊಸ ಯೋಜನೆಗಳ ಮಾಹಿತಿಯನ್ನು ರೈತರಿಗೆ ತಲುಪುವಂತೆ ಮಾಡುವುದು.
5. ರೈತರ ಮಕ್ಕಳಿಗೆ ,ರೈತರಿಗೆ ಹಾಗೂ ರೈತ ಮಹಿಳೆಯರಿಗೆ ತರಬೇತಿ ನೀಡುವುದು .
6. ರೈತರನ್ನು ರಾಜ್ಯ ಮತ್ತು ಹೊರ ರಾಜ್ಯಗಳ ಉತ್ತಮ ತೋಟ, ಸಂಶೋಧನಾ ಕೇಂದ್ರಗಳಿಗೆ ಪ್ರವಾಸ ಕೈಗೊಂಡು ರೈತರ ಜ್ಞಾನ ವರ್ಧನೆಗೆ ಸಹಕರಿಸುವುದು.

ಪ್ರದೇಶ ವಿಸ್ತರಣೆ:

1. ತಾಲೂಕಿನ ವಾತಾವರಣಕ್ಕೆ ಸೂಕ್ತವಾದ ತಳಿಗಳನ್ನು ಆಯ್ಕೆ ಮಾಡಿ ಅವುಗಳ ಪ್ರದೇಶ ವಿಸ್ತರಣೆ ಕೈಗೊಳ್ಳುವುದು .
2. ಆಯಾ ಪ್ರದೇಶಗಳಿಗೆ ಸೂಕ್ತವಾದ ಬೆಳೆಗಳನ್ನು ಆಯ್ಕೆ ಮಾಡಿ ಯೋಗ್ಯ ಫಲಾನುಬವಿಗಳಿಂದ ಪ್ರದೇಶ ವಿಸ್ತರಣೆ ಕೈಗೊಳ್ಳುವುದು.
3. ಹಣ್ಣು, ತರಕಾರಿ, ಹೂವಿನ ಬೆಳೆಗಳು, ತೋಟದ ಬೆಳೆಗಳು , ಸಾಂಬಾರು ಬೆಳೆಗಳು ಬೆಳೆಗಳ ಪ್ರದೇಶ ವಿಸ್ತರಣೆಗೆ ಪ್ರೋತ್ಸಾಹಿಸುವುದು.

ಸಮಗ್ರ ಪೋಷಕಾಂಶ ಹಾಗೂ ಸಮಗ್ರ ಪೀಡೆ ನಿರ್ವಹಣೆ

1. ತೋಟಗಾರಿಕೆ ಬೆಳೆಗಳಿಗೆ ಅವಶ್ಯವಿರುವ ಪೋಷಕಾಂಶಗಳ ನಿರವಹಣೆ ಮಾಡಲು ಬೇಕಾದ ಜೈವಿಕ ಗೊಬ್ಬರಗಳನ್ನು ರಿಯಾಯಿತಿ ದರದಲ್ಲಿ ರೈತರಿಗೆ ಒದಗಿಸುವ ವ್ಯವಸ್ಥೆ ಮಾಡುವುದು.
2. ಮಣ್ಣಿನ ರಸಸಾರ ನಿರ್ವಹಣೆಗೆ ಅವಶ್ಯವಾದ ಸುಣ್ಣ /ಜಿಪ್ಸಂ ಬಳಸಲು ಪ್ರೋತ್ಸಾಹಿಸುವುದು.

3. ಹಸಿರೇಲಿ ಗೊಬ್ಬರಗಳ ಮಹತ್ವವನ್ನು ರೈತರಿಗೆ ಮನದಟ್ಟು ಮಾಡಿ ಬಳಕೆಗೆ ಪ್ರೋತ್ಸಾಹಿಸುವುದು.
4. ಜೈವಿಕ ಪದ್ಧತಿಯಲ್ಲಿ ರೋಗ ಮತ್ತು ಕೀಟಗಳ ನಿಯಂತ್ರಣ ಪದ್ಧತಿಗೆ ಪ್ರೋತ್ಸಾಹಿಸುವುದು .
5. ಬೋರ್ಡೋ ಮಿಶ್ರಣ, ಜೈವಿಕ ಕೀಟನಾಶಕಗಳು , ಬಳಕೆಗೆ ಸಹಾಯಧನ ಒದಗಿಸುವುದು.

ಸಾವಯವ ಕೃಷಿ

1. ಸ್ಥಳೀಯವಾಗಿ ಲಭ್ಯವಿರುವ ಕೃಷಿ ತ್ಯಜ್ಯ ವಸ್ತುಗಳನ್ನು ಬಳಸಿಕೊಂಡು ಅತಿ ಕಡಿಮೆ ಖರ್ಚಿನಲ್ಲಿ ಎರೆಹುಳು ಗೊಬ್ಬರ, ಬಯೋಡೈಸೆಸ್ಟರ್ಗಳನ್ನು ನಿರ್ಮಿಸಲು ಪ್ರೋತ್ಸಾಹಿಸುವುದು.

ಕೊಯ್ಲೋತ್ತರ ನಿರ್ವಹಣೆ

2. ತೋಟಗಾರಿಕೆ ಬೆಳೆಗಳಾದ ಹಣ್ಣು , ತರಕಾರಿ. ತೋಟದ ಬೆಳೆಗಳು , ಜೌಷದಿ ಸಸ್ಯಗಳು ಮತ್ತು ಸುಗಂಧ ದ್ರವ್ಯ ಬೆಳೆಗಳ ಕೊಯ್ಲೋತ್ತರ ನಿರ್ವಹಣೆಗೆ ಪ್ರೋತ್ಸಾಹಿಸುವುದು .
3. ತೋಟಗಾರಿಕೆ ಬೆಳೆಗಳ ಅವಶ್ಯಕತೆಗೆ ತಕ್ಕಂತೆ ಪ್ಯಾಕ್ ಹೌಸ್‌ಗಳ ನಿರ್ಮಾಣಕ್ಕೆ ಪ್ರೋತ್ಸಾಹಿಸುವುದು .
4. ಶೀಘ್ರ ಗ್ರಹ ನಿರ್ಮಾಣಕ್ಕೆ ಪ್ರೋತ್ಸಾಹಿಸುವುದು.

ಇತರೆ ಕಾರ್ಯಗಳು

1. ತಾಲೂಕಿನ ವಿವಿಧ ಹಿರಿಯ ಅಧಿಕಾರಿಗಳು ಮತ್ತು ಮಾನ್ಯ ತೋಟಗಾರಿಕೆ ಉಪನಿರ್ದೇಶಕರು, ಮತ್ತಿತರ ಮೇಲಾಧಿಕಾರಿಗಳು ಸೂಚಿಸುವ ವಿಶೇಷ ಕೆಲಸಗಳನ್ನು ನಿರ್ವಹಿಸುವುದು.
2. ಜನಸ್ಪಂದನ ಸಭೆಗಳಿಗೆ ಹಾಜರಾತಿ ಇಲಾಖೆಯ ಯೋಜನೆಗಳ ಕುರಿತು ಮಾಹಿತಿ ನೀಡುವುದು ಹಾಗೂ ಗ್ರಾಮ ಸಭೆಗಳಲ್ಲಿ ನೋಡಲ್ ಅಧಿಕಾರಿಯಾಗಿ ಕಾರ್ಯ ನಿರ್ವಹಿಸುವುದು .
3. ಪ್ರಕೃತಿ ವಿಕೋಪ ಮುಂತಾದ ಸಮಯಗಳಲ್ಲಿ ಮೇಲಾಧಿಕಾರಿಗಳ ಆದೇಶದ ಮೇರೆಗೆ ಕೆಲಸ ನಿರ್ವಹಿಸುವುದು.
4. ಕಾಲಕಾಲಕ್ಕೆ ಸೀಚಿಸಲಾಗುವ ಇನ್ನಿತರೆ ವಿಶೇಷ ನಿರ್ವಹಿಸುವುದು.
- 5.

4(ಬಿ)(II): ಅಧಿಕಾರಿ /ನೌಕರರುಗಳ ಅಧಿಕಾರ ಮತ್ತು ಕರ್ತವ್ಯಗಳು.

1	ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ (ಜಿ.ಪಂ), ಬಾದಾಮಿ	ರಾಷ್ಟ್ರೀಯ ತೋಟಗಾರಿಕೆ ಮಿಷನ್ ಏಜನ್ಸಿ ಯೋಜನೆ ,ರಾಜ್ಯವಲಯ, ಜಿಲ್ಲಾವಲಯದ ಯೋಜನೆಗಳು, ತಾಲೂಕು ಮಟ್ಟದ ಯೋಜನೆಗಳನ್ನು ನಿಗದಿತ ಗುರಿಯಂತೆ ಕಾಲಮಿತಿಯೊಳಗಾಗಿ ಅನುಷ್ಠಾನಗೊಳ್ಳುವಂತೆ ಕ್ರಮವಹಿಸುವುದು, ಕಡತಗಳ ಪರಿಶೀಲನೆ, ಮೇಲುಸ್ತುವಾರಿ ಕೈಗೊಳ್ಳುವುದು, ಮತ್ತು ಮೇಲಾಧಿಕಾರಿಗಳು ಸೂಚಿಸಿದ ಇನ್ನಿತರ ಕೆಲಸಗಳನ್ನು ನಿರ್ವಹಿಸುವುದು.
2	ತಾಂತ್ರಿಕ ಸಹಾಯಕರು	ತಾಂತ್ರಿಕ ವಿಭಾಗದ ಕಡತಗಳನ್ನು ಪರಿಶೀಲಿಸುವುದು ತಾಲೂಕುಮಟ್ಟದಿಂದ ಪ್ರಗತಿ ವರದಿಗಳನ್ನು ತುಳಿಸುವುದು. ಇ-ಮೇಲ್ ಮುಖಾಂತರ ಜಿಲ್ಲಾ ಮಟ್ಟದ ಅಧಿಕಾರಿಗಳ ಗಮನಕ್ಕೆ ತರುವುದು .ಅನುಮೋದಿತ ಎಂ.ಎಂ.ಆರ್. ಕಾರ್ಯಕ್ರಮಗಳ ಪ್ರಕಾರ ಉಳಿದ ಅಧಿಕಾರಿಗಳಿಗೆ ಕಾಲಕಾಲಕ್ಕೆ ಮಾಹಿತಿ ನೀಡುವುದು .ವಿವಿಧ ಸಭೆ ನಡವಳಿಗಳಿಗೆ ಅನುಸರಣಾ ವರದಿ ಸಲ್ಲಿಸುವುದು ,ಸಹಾಯಧನದ ಅರ್ಜಿಗಳಿಗೆ ಮಂಜೂರಾತಿ ನೀಡುವುದು ತಾಲೂಕಿನ ವಿವಿಧ ಯೋಜನೆಗಳ ಮಾಹಿತಿ ಪ್ರಗತಿ ವರದಿ ಸಲ್ಲಿಸುವುದು ಮತ್ತು ಮೇಲಾಧಿಕಾರಿಗಳು ಸೂಚಿಸಿದ ಇನ್ನಿತರ ಕೆಲಸಗಳನ್ನು ನಿರ್ವಹಿಸುವುದು.
3	ಸಹಾಯಕ ತೋಟಗಾರಿಕೆ ಅಧಿಕಾರಿ ರೈತ ಸಂಪರ್ಕಕೇಂದ್ರ	<ul style="list-style-type: none"> • ಇವರು ಹೋಬಳಿ ಮಟ್ಟದ ತೋಟಗಾರಿಕೆ ಅಧಿಕಾರಿಗಳಾಗಿದ್ದು ಸಂಬಂಧಪಟ್ಟ ಹೋಬಳಿ ವಿಸ್ತೀರ್ಣವು ಇವರ ವ್ಯಾಪ್ತಿಗೊಳಪಟ್ಟಿರುತ್ತದೆ.

- ಆಯಾ ಹೋಬಳಿಯ ತೋಟಗಾರಿಕೆ ಬೆಳೆಗಳ ಿೋಟ್ಟು ವಿಸ್ತೀರ್ಣ, ಬೆಳೆಯುತ್ತಿರುವ ಬೆಳೆ ಹಾಗೂ ಅದರ ಮಾರುಕಟ್ಟೆಯ ಬಗ್ಗೆ ಸಂಪೂರ್ಣ ಮಾಹಿತಿ ಇಡುವುದು .ಗ್ರಾಮವಾರು ತೋಟಗಾರಿಕೆ ಬೆಳೆಗಳ ಪಟ್ಟಿ ಇಡುವುದು . ಕನಿಷ್ಠ ಕಾಯಂ ತೋಟಗಾರಿಕೆ ಬೆಳೆಗಳನ್ನು ಹೊಂದಿರುವ ತೋಟಗಾರರ ಪಟ್ಟಿ ಇರುವುದು . ಸದರಿ ಬೆಳೆಗಳು ಆರ್.ಟಿ.ಸಿಯಲ್ಲಿ ನಮೂದಾಗಿರುವ ಬಗ್ಗೆ ಧೃಡೀಕರಿಸುವುದು.
- ಸಂಸ್ಕರಣೆ ಘಟಕಗಳು , ಮಾರುಕಟ್ಟೆಗಳು ಇವುಗಳನ್ನು ನಿಗದಿತ ನಮೂನೆಯಲ್ಲಿ ನಿರ್ವಹಿಸುವುದು.
- ಎನ್. ಹೆಚ್.ಎಂ. ಎಂ.ಐ.ಎಸ್. ಸಿ.ಡಿ.ಬಿ ಯೋಜನೆ ಸಂಬಂಧಿಸಿದಂತೆ ಹಾಗೂ ರಾಜ್ಯವಲಯ, ಜಿಲ್ಲಾ ವಲಯ ಯೋಜನೆ ಅಧೀನದ ಫಲಾನುಭವಿಗಳನ್ನು ಗುರುತಿಸಿಶಿಫಾರಸ್ಸು ಮಾಡುವುದು.
- ತೋಟಗಾರಿಕೆ ಚಟುವಟಿಕೆಗಳ ಬಗ್ಗೆ ತರಬೇತಿ ನೀಡುವ ಮೂಲಕ ರೈತರಲ್ಲಿ ಅರಿವು ಮೂಡಿಸುವುದು.
- ಆಯಾ ಹೋಬಳಿ ಮಟ್ಟದಲ್ಲಿ ಬೆಳೆಗಳಲ್ಲಿ ಕಾಣಿಸಿಕೊಳ್ಳುವ ಕೀಟ ಬಾಧೆಯ ಬಗ್ಗೆ ತಕ್ಷಣ ಮೇಲಾಧಿಕಾರಿಗಳಿಗೆ ವರದಿ ಮಾಡುವುದು. ಕೀಟ ಬಾಧೆಗಳ ನಿಯಂತ್ರಣಕ್ಕೆ ರೈತರಿಗೆ ಸೂಕ್ತ ಸಲಹೆ ನೀಡುವುದು.
- ಕಾಲ ಕಾಲಕ್ಕೆ ಮೇಲಾಧಿಕಾರಿಗಳು ನೀಡುವ ಸುಚನೆಯನ್ನು ಪಾಲಿಸುವುದು
- ಹೋಬಳಿ ಮಟ್ಟದಲ್ಲಿ ಕಾಲ ಕಾಲಕ್ಕೆ ಬೇಕಾಗುವ ಬಿಜಗಳು, ಸಸಿಗಳು, ಗೊಬ್ಬರ ಇತ್ಯಾದಿಗಳನ್ನು ಅಂದಾಜು ಮಾಡಿ ಮೇಲಾಧಿಕಾರಿಗಳಿಗೆ ವರದಿ ಮಾಡುವುದು .
- ಬೆಲೆ ಕುಸಿತ ಬಗ್ಗೆ ವರದಿಯನ್ನು ತಯಾರಿಸುವುದು, ಮುಂಜಾಗ್ರತೆ ವಹಿಸುವುದು .
- ಫಸಲು ನಾಶದ ಸಂದರ್ಭದಲ್ಲಿ ಮಾಹಿತಿ ಸಂಗ್ರಹಿಸುವುದು ಮತ್ತು ಈ ಬಗ್ಗೆ ಮೇಲಾಧಿಕಾರಿಗಳಿಗೆ ವರದಿ ಸಲ್ಲಿಸುವುದು.
- ಮಣ್ಣು ಮತ್ತು ನೀರಿನ ಪರೀಕ್ಷೆಯ ಅಗತ್ಯತೆ ಬಗ್ಗೆ ರೈತರಿಗೆ ತರಬೇತಿ ನೀಡುವುದು ಮತ್ತು ಇವುಗಳ ಪರೀಕ್ಷೆಯ ಬಗ್ಗೆ ರೈತರಿಗೆ ಮಾಹಿತಿ ನೀಡುವುದು .
- ವಿವಿಧ ಯೋಜನೆ ಫಲಾನುಭವಿಗಳ ವರ್ಷವಾರು ಪಟ್ಟಿ ಇಡುವುದು, ರಫ್ತು ಬೆಳೆ ಬಗ್ಗೆ ಮಾಹಿತಿ ಇಡುವುದು.
- ಹೊಸ ಕಾರ್ಯಕ್ರಮಗಳು ಮತ್ತು ತಾಂತ್ರಿಕ ಅಂಶಗಳ ಬಗ್ಗೆ ರೈತರಿಗೆ ಮಾಹಿತಿ ನೀಡುವುದು .
- ತೋಟಗಾರಿಕೆ ಬೆಳೆಗಳ ಹೊಸ ಆವಿಷ್ಕಾರಗಳು ಮತ್ತು ಹೊಸ ಸಾಹಸಗಳಿಗೆ ರೈತರನ್ನು ಉತ್ತೇಜಿಸುವುದು ಮತ್ತು ತರಬೇತಿ ನೀಡುವುದು.

ಹೋಬಳಿ ವ್ಯಾಪ್ತಿಯಲ್ಲಿ ಸಂತೆಗಳ ಬಗ್ಗೆ ಮಾಹಿತಿ ಸಂಗ್ರಹಿಸುವುದು. ಈ ಸಂತೆಗಳಲ್ಲಿ ತೋಟಗಾರಿಕೆ ಬೆಳೆಗಳ ಬಗ್ಗೆ ರೈತರುಗಳಿಗೆ ಮಾಹಿತಿ ನೀಡುವುದು.

3	ಅಧೀಕ್ಷಕರು	ದ್ವಿ.ದ.ಸ. ಹಾಗೂ ಪ್ರ.ದ.ಸ.ರವರು ಮಂಡಿಸುವ ಕಡತಗಳು ಡಿ.ಸಿ. ಬಿಲ್ಲುಗಳು ಹಾಗೂ ಇತರೆ ಲೆಕ್ಕ ಪತ್ರ ನಿರ್ವಹಣೆಯ ಕಡತಗಳು, ನಗದು ಪುಸ್ತಕಗಳು ,ವೇತನ ಬಿಲ್ಲುಗಳು ಇತ್ಯಾದಿಗಳನ್ನು ಸಲ್ಲಿಸಿದ ನಂತರ ಪರಿಶೀಲಿಸಿ ಮೇಲಾಧಿಕಾರಿಗಳಿಗೆ ಸಲ್ಲಿಸುವುದು .ಲೆಕ್ಕ ತಪಾಸಣಾ ವರದಿಗಳಿಗೆ ಅನುಸರಣಾ ವರದಿಗಳನ್ನು ಸಲ್ಲಿಸುವುದು. ಕಾರ್ಯ ನಿರ್ವಹಣಾ ವರದಿಗಳ ಕಡತ ನಿರ್ವಹಣೆ .
4	ಪ್ರಥಮ ದರ್ಜೆ ಸಹಾಯಕರು	ಕಾರ್ಯಾಲಯದ ಸಿಬ್ಬಂದಿ ವರ್ಗದವರ ಸಂಬಳದ ಬಿಲ್ಲು ತಯಾರಿಸುವುದು. ನಗದು ಪುಸ್ತಕ ನಿರ್ವಹಣೆ, ಜಿಲ್ಲಾ ಪಂಚಾಯತ್ , ರಾಜ್ಯವಲಯ ಹಾಗೂ ತಾಲೂಕು ಪಂಚಾಯತ ನಿಧಿಗಳ ನಿರ್ವಹಣೆ ಮತ್ತು ಮರು ಹಂಚಿಕೆ , ಸಾದಿಲ್ವಾರು ಬಿಲ್ಲುಗಳನ್ನು ಪರಿಶೀಲಿಸಿ ಮೇಲರುಜುವಿಗೆ ಮಂಡಿಸುವುದು ನಿಯಮಗಳ ಪ್ರಕಾರ ಮತ್ತು ಕೈಪಿಡಿಯಲ್ಲಿಯ ನಿಯಮಗಳನ್ವಯ ಲೆಕ್ಕಶಾಖೆಯನ್ನು ನಿರ್ವಹಿಸುವುದು. ಹಾಗೂ ವಾರ್ಷಿಕ ಸಾಲಿನ ಅಧಿಕಾರಿ/ಸಿಬ್ಬಂದಿಗಳ ಆವ್ಯಯ ಅಂದಾಜಿನ ಅನುಬಂಧ -ಬಿ ನಿರ್ವಹಣೆ ಇತ್ಯಾದಿ.
5	ದ್ವಿತೀಯ ದರ್ಜೆ ಸಹಾಯಕರು	ಕಛೇರಿಯ ಪತ್ರಗಳನ್ನು ಇನ್ವಾರ್ಡ್ ಹಾಗೂ ಓಟ್ಟರ್ಡ್ ಮಾಡುವುದು. ಸೇವಾ ಪುಸ್ತಕಗಳ ನಿರ್ವಹಣೆ, ಖಜಾನೆಯ ಕೆಲಸಗಳನ್ನು ನಿರ್ವಹಿಸುವುದು ,ಆದಾಯ ಮತ್ತು ಖರ್ಚಿನ
		ತಖ್ತೆಗಳನ್ನು ನಿರ್ವಹಿಸುವುದು.
6	ತೋಟಗಾರಿಕೆ ಸಹಾಯಕರು	ಕಛೇರಿ ಕೆಲಸ , ತೋಟಗಾರಿಕೆ ವಿಸ್ತರಣೆಯ ಕಾರ್ಯಗಳನ್ನು ನಿಗದಿತ ಸಮಯದಲ್ಲಿ ಪೂರ್ಣಗೊಳಿಸುವುದು, ಮೇಲಾಧಿಕಾರಿಗಳು ಸೂಚಿಸಿದ ಇನ್ನಿತರ ಕೆಲಸಗಳನ್ನು ನಿರ್ವಹಿಸುವುದು.

4(ಬಿ) III:- ನಿರ್ಣಯ ತೆಗೆದುಕೊಳ್ಳುವಂತಹ ಪ್ರಸ್ತಾವನೆಗಳಲ್ಲಿ ಪಾಲಿಸಬೇಕಾದ ಕ್ರಮ, ಮೇಲ್ವಿಚಾರಣೆ ಚಾನಲ್ಗಳ ಮತ್ತು ಅಕೌಂಟಿಬಿಲಿಟಿ ಸೇರಿದಂತೆ:

1	ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಜಿ.ಪಂ.ಬಾದಾಮಿ	ಪ್ರಸ್ತಾವನೆಗಳ ಕುರಿತು ತೆಗೆದುಕೊಳ್ಳುವ ಕ್ರಮದ ಬಗ್ಗೆ ತೀರ್ಮಾನಿಸುವುದು . ನಮ್ಮ ಹುದ್ದೆಗೆ ನೀಡಿದ ಅಧಿಕಾರ ವ್ಯಾಪ್ತಿಯೊಳಗೆ ಅನಿಮೋದಿಸಿ ಮಂಜೂರಾತಿ ನೀಡುವುದು .ಅಗತ್ಯ ಸಂದರ್ಭದಲ್ಲಿ ಮೇಲಾಧಿಕಾರಿಗಳಿಗೆ ಶಿಪಾರಸ್ಸು ಮಾಡುವುದು.
2	ತಾಂತ್ರಿಕ ಸಹಾಯಕರು /ಸಹಾಯಕರು ತೋಟಗಾರಿಕೆ ಅಧಿಕಾರಿ	ತಾಂತ್ರಿಕ ವಿಭಾಗಕ್ಕೆ ಸಂಬಂಧಪಟ್ಟ ಕಡತಗಳನ್ನು ವಿಷಯವಾರು ವಿಂಗಡಿಸುವುದು. ಪ್ರಗತಿ ವರದಿಗಳನ್ನು ಪರಿಶೀಲಿಸುವುದು ಮತ್ತು ಇ-ಮೇಲ್ ಮುಖಾಂತರ ಮೇಲಾಧಿಕಾರಿಗಳಿಗೆ ಅನುಮೋದನೆ ಪಡೆದು ಕಳಿಸುವುದು. ಜಿ.ಪಂ.ಮತ್ತು ಇಲಾಖಾ ಮುಖ್ಯಸ್ಥರಿಂದ ಬರುವ ತಾಂತ್ರಿಕ ಮಾಹಿತಿಗಳಿಗೆ ಸೂಕ್ತವಾಗಿ ಉತ್ತರಿಸುವುದು . ಸಹಾಯಧನದ ಕಡತಗಳನ್ನು ಪರಿಶೀಲಿಸಿ ಅನುಮೋದನೆಗೆ ಮಂಡಿಸುವುದು. ಅನುಮೋದನೆಯಾದ ಎಂ.ಎಂ.ಆರ್. ಕಾರ್ಯಕ್ರಮಗಳ ಪ್ರಕಾರ ಯೋಜನೆಯ ಅನುಷ್ಠಾನದ ಕುರಿತು ಮಾರ್ಗದರ್ಶನದ ಮೂಲಕ ಹೋಬಳಿ ಅಧಿಕಾರಿಗಳಿಗೆ ತಿಳುವಳಿಕೆ

		ನೀಡುವುದು.
3	ಸಹಾಯಕ ತೋಟಗಾರಿಕೆ ಅಧಿಕಾರಿ ರೈತ ಸಂಪರ್ಕಕೇಂದ್ರ	<ul style="list-style-type: none"> • ಇವರು ಹೋಬಳಿ ಮಟ್ಟದ ತೋಟಗಾರಿಕೆ ಅಧಿಕಾರಿಗಳಾಗಿದ್ದು ಸಂಬಂಧಪಟ್ಟ ಹೋಬಳಿ ವಿಸ್ತೀರ್ಣವು ಇವರ ವ್ಯಾಪ್ತಿಗೊಳಪಟ್ಟಿರುತ್ತದೆ. • ಆಯಾ ಹೋಬಳಿಯ ತೋಟಗಾರಿಕೆ ಬೆಳೆಗಳ ಒಟ್ಟು ವಿಸ್ತೀರ್ಣ, ಬೆಳೆಯುತ್ತಿರುವ ಬೆಳೆ ಹಾಗೂ ಅದರ ಮಾರುಕಟ್ಟೆಯ ಬಗ್ಗೆ ಸಂಪೂರ್ಣ ಮಾಹಿತಿ ಇಡುವುದು. ಗ್ರಾಮವಾರು ತೋಟಗಾರಿಕೆ ಬೆಳೆಗಳ ಪಟ್ಟಿ ಇಡುವುದು. ಕನಿಷ್ಠ ಕಾಯಂ ತೋಟಗಾರಿಕೆ ಬೆಳೆಗಳನ್ನು ಹೊಂದಿರುವ ತೋಟಗಾರರ ಪಟ್ಟಿ ಇಡುವುದು .ಸರಿ ಬೆಳೆಗಳು ಆರ್.ಟಿ.ಸಿಯಲ್ಲಿ ನಮೂದಾಗಿರುವ ಬಗ್ಗೆ ಧೃಡೀಕರಿಸುವುದು. • ಸಂಸ್ಕರಣೆ ಘಟಕಗಳು ,ಮಾರುಕಟ್ಟೆಗಳ ವಿವರಗಳನ್ನು ನಿಗದಿತ ನಮೂನೆಯಲ್ಲಿ ನಿರ್ವಹಿಸುವುದು. • ಎನ್.ಹೆಚ್.ಎಂ.ಎಂ.ಐ.ಎಸ್, ಸಿ.ಡಿ.ಬಿ ಯೋಜನೆ ಸಂಬಂಧಿಸಿದಂತೆ ಹಾಗೂ ರಾಜ್ಯವಲಯ, ಜಿಲ್ಲಾ ವಲಯ ಯೋಜನೆ ಅಧಿನದ ಫಲಾನುಭವಿಗಳನ್ನು ಗುರುತಿಸಿ ಶಪಾರಸು ಮಾಡುವುದು . • ತೋಟಗಾರಿಕೆ ಚಟುವಟಿಕೆಗಳ ಬಗ್ಗೆ ತರಬೇತಿ ನೀಡುವ ಮೂಲಕ ರೈತರಲ್ಲಿ ಅರಿವು ಮೂಡಿಸುವುದು. • ಆಯಾ ಹೋಬಳಿ ಮಟ್ಟದಲ್ಲಿ ಬೆಳೆಗಳಲ್ಲಿ ಕಾಣಿಸಿಕೊಳ್ಳುವ ಕೀಟ ಬಾಧೆಯ ಬಗ್ಗೆ ತಕ್ಷಣ ಮೇಲಾಧಿಕಾರಿಗಳಿಗೆ ವರದಿ ಮಾಡುವುದು. ಕೀಟ ಬಾಧೆಗಳ ನಿಯಂತ್ರಣಕ್ಕೆ ರೈತರಿಗೆ ಸೂಕ್ತ ಸಲಹೆ ನೀಡುವುದು. • ಕಾಲ ಕಾಲಕ್ಕೆ ಮೇಲಾಧಿಕಾರಿಗಳು ನೀಡುವ ಸೂಚನೆಯನ್ನು ಪಾಲಿಸುವುದು. • ಹೋಬಳಿ ಮಟ್ಟದಲ್ಲಿ ಕಾಲ ಕಾಲಕ್ಕೆ ಬೇಕಾಗುವ ಬೀಜಗಳು , ಸಸಿಗಳು ಗೊಬ್ಬರ ಇತ್ಯಾಧಿಗಳನ್ನು ಅಂದಾಜು ಮಾಡಿ ಮೇಲಾಧಿಕಾರಿಗಳಿಗೆ ವರದಿ ಮಾಡುವುದು. • ಬೆಲೆ ಕುಸಿತ ಬಗ್ಗೆ ವರದಿಯನ್ನು ತಯಾರಿಸುವುದು, ಮುಂಜಾಗ್ರತೆ ವಹಿಸುವುದು. • ಫಸಲು ನಾಶದ ಸಂದರ್ಭದಲ್ಲಿ ಮಾಹಿತಿ ಸಂಗ್ರಹಿಸುವುದು ಮತ್ತು ಈ ಬಗ್ಗೆ ಮೇಲಾಧಿಕಾರಿಗಳಿಗೆ ವರದಿ ಸಲ್ಲಿಸುವುದು. • ಮಣ್ಣು ಮತ್ತು ನೀರಿನ ಪರಿಕ್ಷೆಯ ಅಗತ್ಯತೆ ಬಗ್ಗೆ ರೈತರಿಗೆ ತರಬೇತಿ ನೀಡುವುದು ಮತ್ತು ಇವುಗಳ ಪರಿಕ್ಷೆಯ ಬಗ್ಗೆ ರೈತರಿಗೆ ಮಾಹಿತಿ ನೀಡುವುದು. • ವಿವಿಧ ಯೋಜನೆ ಫಲಾನುಭವಿಗಳ ವರ್ಷವಾರು ಪಟ್ಟಿ ಇಡುವುದು, ರಫ್ತು ಬೆಳೆ ಬಗ್ಗೆ ಮಾಹಿತಿ ಇಡುವುದು. • ಹೊಸ ಕಾರ್ಯಕ್ರಮಗಳು ಮತ್ತು ತಾಂತ್ರಿಕ ಅಂಶಗಳ ಬಗ್ಗೆ ರೈತರಿಗೆ ಮಾಹಿತಿ ನೀಡುವುದು. • ತೋಟಗಾರಿಕೆ ಬೆಳೆಗಳ ಹೊಸ ಆವಿಷ್ಕಾರಗಳು ಮತ್ತು ಹೊಸ

		<p>ಸಾಹಸಗಳಿಗೆ ರೈತರನ್ನು ಉತ್ತೇಜಿಸುವುದು ಮತ್ತು ತರಬೇತಿ ನೀಡುವುದು.</p> <p>ಹೊಬಳಿ ವ್ಯಾಪ್ತಿಯಲ್ಲಿ ಸಂತೆಗಳ ಬಗ್ಗೆ ಮಾಹಿತಿ ಸಂಗ್ರಹಿಸುವುದು. ಈ ಸಂತೆಗಳಲ್ಲಿ ತೋಟಗಾರಿಕರ ಬೆಳೆಗಳ ಬಗ್ಗೆ ರೈತರುಗಳಿಗೆ ಮಾಹಿತಿ ನೀಡುವುದು</p>
4	ಅಧೀಕ್ಷಕರು	<p>ದ್ವಿ.ದ.ಸ ಹಾಗೂ ಪ್ರ. ದ .ಸ.ರವರು ಮಂಡಿಸುವ ಕಡತಗಳು ,ಎಇ.ಸಿ.ಬಿಲ್ಲುಗಳು ಹಾಗೂ ಇತರೆ ಲೆಕ್ಕ ಪತ್ರ ನಿರ್ವಹಣೆಯ ಕಡತಗಳು, ನಗದು ಪುಸ್ತಕಗಳು ,ವೇತನ ಬಿಲ್ಲುಗಳು ಇತ್ಯಾದಿಗಳನ್ನು ಸಲ್ಲಿಸಿದ ನಂತರ ಪರಿಶೀಲಿಸಿ ಮೇಲಾಧಿಕಾರಿಗಳಿಗೆ ಸಲ್ಲಿಸುವುದು .ಲೆಕ್ಕ ತಪಾಸಣಾ ವರದಿಗಳಿಗೆ ಅನುಸರಣಾ ವರದಿಗಳನ್ನು ಸಲ್ಲಿಸುವುದು. ಕಾರ್ಯ ನಿರ್ವಹಣಾ ವರದಿಗಳ ಕಡತ ನಿರ್ವಹಣೆ.</p>
5	ಪ್ರಥಮ ದರ್ಜೆ ಸಹಾಯಕರು,	<p>ತಮ್ಮ ವುಭಾಗಕ್ಕೆ ಬರುವ ಪ್ರತಗಳನ್ನು ಸ್ವೀಕರಿಸುವುದು , ಸಂಬಂಧಪಟ್ಟ ನಿಯಮಗಳ ಮತ್ತು ಸುತ್ತೋಲೆಗಳ ಪ್ರಕಾರ ಪರಿಶೀಲಿಸಿ ಟಿಪ್ಪಣಿಯನ್ನು ಬರೆದು ಮುಂದಿನ ಆದೇಶಕ್ಕಾಗಿ ಕಡತವನ್ನು ಕಚೇರಿ ಕೈಪಿಡಿಯನ್ವಯ ವಿಳಂಬವಿಲ್ಲದೆ ತ್ವರಿತವಾಗಿ ತಮ್ಮ ಶಾಖಾಧಿಕಾರಿಗಳಿಗೆ ಮಂಡಿಸುವುದು. ಮೇಲಾಧಿಕಾರಿಗಳು ಕಾಲ ಕಾಲಕ್ಕೆ ನೀಡುವ ಸೂಚನೆಗಳನ್ನು ಕಾರ್ಯಗತಗೊಳಿಸುವುದು.</p>
6	ದ್ವಿತೀಯ ದರ್ಜೆ ಸಹಾಯಕರು	<p>ಕಛೇರಿಯ ಪ್ರತಗಳನ್ನು ಇನ್ ವರ್ಡ್ ಹಾಗೂ ಓಟ್ ವರ್ಡ್ ಮಾಡುವುದು. ಸೇವಾ ಪುಸ್ತಕಗಳ ನಿರ್ವಹಣೆ, ಖಜಾನೆಯ ಕೆಲಸಗಳನ್ನು ನಿರ್ವಹಿಸುವುದು, ಆದಾಯ ಮತ್ತು ಖರ್ಚಿನ ತಪ್ಪಿ:ಗಳನ್ನು ನಿರ್ವಹಿಸುವುದು.</p>

4(ಬಿ)IV:-ಕೆಲಸ ಕಾರ್ಯಗಳನ್ನು ನಿರ್ವಹಿಸಲು ನಿಗದಿಪಡಿಸಲಾದ ವಿಧಾನಗಳು, ಕಟ್ಟುಪಾಡುಗಳು

1	ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಜಿ.ಪಂ, ಬಾದಾಮಿ	<p>ತಾಲೂಕಿನಲ್ಲಿ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರಿಗೆ ವಹಿಸಿದ ಅಭಿವೃದ್ಧಿ.ವಿಸ್ತರಣೆ ಹಾಗೂ ಆಡಳಿತ ನಿರ್ವಹಣೆ ಅಧೀನ ಅಧಿಕಾರಿ/ ಸಿಬ್ಬಂದಿಗಳಿಂದ ಯಶಸ್ವಿಯಾಗಿ ಮತ್ತು ಶೀಘ್ರವಾಗಿ ನಿರ್ವಹಿಸಲು ಕ್ರಮವಹಿಸುವುದು. ಇಲಾಖೆಯ ತಾಲೂಕು ಉಸ್ತುವಾರಿ ವಹಿಸುವುದು.</p>
2	ತಾಂತ್ರಿಕ ಸಹಾಯಕರು	<p>ತೋಟಗಾರಿಕೆ ಉಪನಿರ್ದೇಶಕರ ಕಚೇರಿಯಿಂದ ಜಿ.ಪಂ.ಕಚೇರಿಯಿಂದ ಬರುವ ಅನುಮೋದಿತ ಎಂ.ಎಂ.ಆರ್. ಕಾರ್ಯಕ್ರಮಗಳ ಪ್ರಕಾರ ಹೋಬಳಿ ಮಟ್ಟದಲ್ಲಿ ಕಾರ್ಯಗಳನ್ನು ನಿರ್ವಹಿಸುವಂತೆ ಕ್ರಮವಹಿಸುವುದು .ಸಂಬಂಧಿಸಿದ ಕಡತಗಳನ್ನು ರಚಿಸಿ ಅನುಮೋದನೆ ಪಡೆಯುವುದು . ಇಲಾಖೆಯ ಸಹಾಯಧನ ಕಡತಗಳನ್ನು ಮಾರ್ಗಸೂಚಿಗಳನ್ವಯ ತಯಾರಿಸಿ ಇಲಾಖಾ ಮುಖ್ಯಸ್ಥರ ಅಥವಾ ಈಕಚೇರಿಯ ಮಂಜೂರಾತಿಗೆ ನಿಯಮಗಳನ್ವಯ ಕಡತಗಳನ್ನು ಮಂಡಿಸುವುದು. ಮೇಲಾಧಿಕಾರಿಗಳು ಕಾಲ ಕಾಲಕ್ಕೆ ನೀಡುವ ಸೂಚನೆಗಳನ್ನು ಕಾರ್ಯಗತಗೊಳಿಸುವುದು.</p>
3	ಸಹಾಯಕ ತೋಟಗಾರಿಕೆ ಅಧಿಕಾರಿ ರೈತ	<ul style="list-style-type: none"> ಇವರು ಹೋಬಳಿ ಮಟ್ಟದ ತೋಟಗಾರಿಕೆ ಅಧಿಕಾರಿಗಳಾಗಿದ್ದು ಸಂಬಂಧಪಟ್ಟ ಹೋಬಳಿ ವಿಸ್ತೀರ್ಣವು ಇವರ ವ್ಯಾಪ್ತಿಗೊಳಪಟ್ಟಿರುತ್ತದೆ.

	<p>ಸಂಪರ್ಕಕೇಂದ್ರ</p>	<ul style="list-style-type: none"> • ಆಯಾ ಹೋಬಳಿಯ ತೋಟಗಾರಿಕೆ ಬೆಳೆಗಳ ಒಟ್ಟು ವಿಸ್ತೀರ್ಣ, ಬೆಳೆಯುತ್ತಿರುವ ಬೆಳೆ ಹಾಗೂ ಅದರ ಮಾರುಕಟ್ಟೆಯ ಬಗ್ಗೆ ಸಂಪೂರ್ಣ ಮಾಹಿತಿ ಇಡುವುದು .ಗ್ರಾಮವಾರು ತೋಟಗಾರಿಕೆ ಬೆಳೆಗಲ ಪಟ್ಟಿ ಇಡುವುದು .ಕನಿಷ್ಠ ಕಾಯಂ ತೋಟಗಾರಿಕೆ ಬೆಳೆಗಳನ್ನು ಹೊದಿರುವ ತೋಟಗಾರರ ಪಟ್ಟಿ ಇರುವುದು .ಅದರಿ ಬೆಳೆಗಳು ಆರ್.ಟಿ.ಸಿ.ಯಲ್ಲಿ ನಮೂದಾಗಿರುವ ಬಗ್ಗೆ ಧೃಡೀಕರಿಸುವುದು. • ಸಂಸ್ಕರಣೆ ಘಟಕಗಳು ,ಮಾರುಕಟ್ಟೆಗಳು ಇವುಗಳ ವಿವರಗಳನ್ನು ನಿಗದಿತ ನಮೂನೆಯಲ್ಲಿ ನಿರ್ವಹಿಸುವುದು. • ಎನ್.ಹೆಚ್. ಎಂ.,ಎಂ.ಐ.ಎಸ್, ಸಿ.ಡಿ.ಬಿ ಯೋಜನೆ ಸಂಬಂಧಿಸಿದಂತೆ ಹಾಗೂ ರಾಜ್ಯವಲಯ, ಜಿಲ್ಲಾ ವಲಯ ಯೋಜನೆ ಅಧೀನದ ಫಲಾನುಭವಿಗಳನ್ನು ಗುರುತಿಸಿ ಶಿಫಾರಸ್ಸು ಮಾಡುವುದು. • ತೋಟಗಾರಿಕೆ ಚಟುವಟಿಕೆಗಳ ಬಗ್ಗೆ ತರಬೇತಿ ನೀಡುವ ಮೂಲಕ ರೈತರಲ್ಲಿ ಅರಿವು ಮೂಡಿಸುವುದು , • ಆಯಾಹೋಬಳಿ ಮಟ್ಟದಲ್ಲಿ ಬೆಳೆಗಳಲ್ಲಿ ಕಾಣಿಸಿಕೊಳ್ಳುವ ಕೀಟ ಬಾಧೆಯ ಬಗ್ಗೆ ತಕ್ಷಣ ಮೇಲಾಧಿಕಾರಿಗಳಿಗೆ ವರದಿ ಮಾಡುವುದು .ಕೀಟ ಬಾಧೆಗಳ ನಿಯಂತ್ರಣಕ್ಕೆ ರೈತರಿಗೆ ಸೂಕ್ತ ಸಲಹೆ ನೀಡುವುದು. • ಕಾಲ ಕಾಲಕ್ಕೆ ಮೇಲಾಧಿಕಾರಿಗಳು ನೀಡುವ ಸೂಚನೆಯನ್ನು ಪಾಲಿಸುವುದು. • ಹೋಬಳಿ ಮಟ್ಟದಲ್ಲಿ ಕಾಲ ಕಾಲಕ್ಕೆ ಬೇಕಾಗುವ ಬೀಜಗಳು ,ಸಸಿಗಳು. ಗೊಬ್ಬರ ಇತ್ಯಾದಿಗಳನ್ನು ಅಂದಾಜು ಮಾಡಿ ಮೇಲಾಧಿಕಾರಿಗಳಿಗೆ ವರದಿ ಮಾಡುವುದು. • ಬೆಲೆ ಕುಸಿತದ ಬಗ್ಗೆ ಬರದಿಯನ್ನು ತಯಾರಿಸುವುದು, ಮುಂಜಾಗ್ರತೆ ವಹಿಸುವುದು. • ಫಸಲು ನಾಶದ ಸಂದರ್ಭದಲ್ಲಿ ಮಾಹಿತಿ ಸಂಗ್ರಹಿಸುವುದು ಮತ್ತು ಈ ಬಗ್ಗೆ ಮೇಲಾಧಿಕಾರಿಗಳಿಗೆ ವರದಿ ಸಲ್ಲಿಸುವುದು. • ಮಣ್ಣು ಮತ್ತು ನೀರಿನ ಪರೀಕ್ಷೆಯ ಅಗತ್ಯತೆ ಬಗ್ಗೆ ರೈತರಿಗೆ ತರಬೇತಿ ನೀಡುವುದು ಮತ್ತು ಇವುಗಳ ಪರೀಕ್ಷೆಯ ಬಗ್ಗೆ ರೈತರಿಗೆ ಮಾಹಿತಿ ನೀಡುವುದು. • ವಿವಿಧ ಯೋಜನೆ ಫಲಾನುಭವಿಗಳ ವರ್ಷವಾರು ಪಟ್ಟಿ ಇಡುವುದು, ರಪ್ತು ಬೆಳೆ ಬಗ್ಗೆ ಮಾಹಿತಿ ಇಡುವುದು. • ಹೊಸ ಕಾರ್ಯಕ್ರಮಗಳು ಮತ್ತು ತಾಂತ್ರಿಕ ಅಂಶಗಳ ಬಗ್ಗೆ ಮಾಹಿತಿ ನೀಡುವುದು . • ತೋಟಗಾರಿಕೆ ಬೆಳೆಗಳ ಹೊಸ ಆವಿಷ್ಕಾರಗಳು ಮತ್ತು ಹೊಸ ಸಾಹಸಗಳಿಗೆ ರೈತರನ್ನು ಉತ್ತೇಜಿಸುವುದು ಮತ್ತು ತರಬೇತಿ ನೀಡುವುದು. <p>ಹೋಬಳಿ ವ್ಯಾಪ್ತಿಯಲ್ಲಿ ಸಂತೆಗಳ ಬಗ್ಗೆ ಮಾಹಿತಿ ಸಂಗ್ರಹಿಸುವುದು. ಈ ಸಂತೆಗಳಲ್ಲಿ ತೋಟಗಾರಿಕೆ ಬೆಳೆಗಳ ಬಗ್ಗೆ ರೈತವಾರುಗಳಿಗೆ ಮಾಹಿತಿ ನೀಡುವುದು</p>
4	<p>ಅಧೀಕ್ಷಕರು</p>	<p>ದ್ವಿ.ದ.ಸ ಹಾಗೂ ಪ್ರ.ದ.ಸ.ರವರು ಮಂಡಿಸುವ ಕಡತಗಳು ,ಡಿ.ಸಿ.ಬಿಲ್ಲುಗಳು ಹಾಗೂ ಇತರೆ ಲೆಕ್ಕ ಪತ್ರ ನಿರ್ವಹಣೆಯ ಕಡತಗಳು ,ನಗದು ಪುಸ್ತಕಗಳು ,ವೇತನ ಬಿಲ್ಲುಗಳು ಇತ್ಯಾದಿಗಳನ್ನು ಸಲ್ಲಿಸಿದ ನಂತರ ಪರಿಶೀಲಿಸಿ ಮೇಲಾಧಿಕಾರಿಗಳಿಗೆ ಸಲ್ಲಿಸುವುದು. ಲೆಕ್ಕ ತಪಾಸಣಾ ವರದಿಗಳಿಗೆ ಅನುಸರಣಾ ವರದಿಗವಿನ್ನು ಸಲ್ಲಿಸುವುದು. ಕಾರ್ಯ ನಿರ್ವಹಣಾ ವರದಿಗಳ ಕಡತ ನಿರ್ವಹಣೆ.</p>
5	<p>ಪ್ರಥಮ ದರ್ಜೆ ಸಹಾಯಕರು</p>	<p>ಹಂಚಿಕೆಯಾದಂತಹ ವಿಷಯವನ್ನು ಸಮರ್ಪಕವಾಗಿ ನಿಯಮಗಳ ಪ್ರಕಾರ ಪರಿಶೀಲಿಸಿ ಕಡತವನ್ನು ರಚಿಸಿ, ಕಚೇರಿ ಕೈಪಿಡಿಯಲ್ಲಿನ ನಿಯಮಗಳ ಪ್ರಕಾರ ಮುಂದಿನ ಆದೇಶ ಕೋರಿ</p>

		ಕಡತ ಮಂಡಿಸುವುದು . ಮೇಲಾಧಿಕಾರಿಗಳು ಕಾಲ ಕಾಲಕ್ಕೆ ನೀಡುವ ಸೂಚನೆಗಳನ್ನು ಕಾರ್ಯಗತಗೊಳಿಸುವುದು.
6	ದ್ವಿತೀಯ ದರ್ಜೆ ಸಹಾಯಕರು	ಕಛೇರಿಯ ಪತ್ರಗಳನ್ನು ಇನ್ವರ್ಡ್ ಹಾಗೂ ಓಟ್ಟವರ್ಡ್ ಮಾಡುವುದು. ಸೇವಾ ಪುಸ್ತಕಗಳ ನಿರ್ವಹಣೆ, ಖಜಾನೆಯ ಕೆಲಸಗಳನ್ನು ನಿರ್ವಹಿಸುವುದು ,ಆದಾಯ ಮತ್ತು ಖರ್ಚಿನ ತಪ್ಪಿಗಳನ್ನು ನಿರ್ವಹಿಸುವುದು.
7	ತೋಟಗಾರಿಕೆ ಸಹಾಯಕರು	ಸ,ತೋ.ಅ ರವರ ಎಲ್ಲ ಕೆಲಸ ಕಾರ್ಯಗಳಲ್ಲಿ ಸಹಕಾರ ನೀಡುವುದು .ದಾಸ್ತಾನು ನಿರ್ವಹಣೆ ಮಾಡುವುದು ಹಾಗೂ ಮಾಲಾಧಿಕಾರಿಗಳ ಆದೇಶ ಪಾಲಿಸುವುದು .ಮೇಲಾಧಿಕಾರಿಗಳು ಕಾಲ ಕಾಲಕ್ಕೆ ನೀಡುವ ಸೀಚನೆಗಳನ್ನು ಕಾರ್ಯಗತಗೊಳಿಸುವುದು.
8	ತೋಟಗಾರರು	ವಹಿಸಲಾದ ಎಲ್ಲಾ ಕಾರ್ಯಗಳನ್ನು ಅಚ್ಚುಕಟ್ಟಾಗಿ ನರ್ವಹಿಸುವುದು ಮತ್ತು ಕಡತಗಳ ಚಲನವಲನ ವಹಿಯನ್ನು ನಿರ್ವಹಿಸುವುದು , ಸಹಾಯಕ ತೋಟಗಾರಿಕೆ ಅಧಿಕಾರಿಗಳು ಸೂಚಿಸಿದ ಕೆಲಸಗಳನ್ನು ನಿರ್ವಹಿಸುವುದು ಮೇಲಾಧಿಕಾರಿಗಳ ಆದೇಶ ಪಾಲಿಸುವುದು.

4(ಬಿ) (V): ನೌಕರರು ಅವರವರ ಕರ್ತವ್ಯಗಳನ್ನು ನಿರ್ವಹಿಸಲಾದ ಉಪಯೋಗಿಸುವ /

ನಿಯಂತ್ರಣದಲ್ಲಿಟ್ಟುಕೊಂಡಿರುವ ನಿಯಮಗಳು /ಸೂಚನೆಗಳು/ಕೈಪಿಡಿಗಳು /ದಾಖಲೆಗಳು ಮತ್ತು ನಿಬಂಧನೆಗಳು.

1. ಕರ್ನಾಟಕ ನಾಗರೀಕ ಸೇವಾ ನಿಯಮಗಳು (ಕೆಸಿಎಸ್‌ಆರ್)
2. ಕರ್ನಾಟಕ ನಾಗರೀಕ ಸೇವಾ ನಿಯಮ (ಪರ್ಗೀಕರಣ ನಿಯಂತ್ರಣ,ಮೇಲ್ಮನವಿ ನಿಯಮಗಳು)(ಸಿಸಿಎರೂಲ್.)
3. ಕರ್ನಾಟಕ ಆರ್ಥಿಕ ಸಂಹಿತೆ (ಕೆಎಫ್‌ಸಿ)
4. ಕಚೇರಿ ಕೈಪಿಡಿ (ಹೆಚ್ಪಿಓಪಿ)
5. ವೃಂದ ಮತ್ತು ನೇಮಕಾತಿನಿಯಮಗಳು ಸಿ ಮತ್ತು ಆರ್ ರೂಲ್.
6. ಆಯವ್ಯಯ ಕೈಪಿಡಿ (ಬಜೆಟ್ ಮ್ಯಾನುವಲ್)
7. ಕರ್ನಾಟಕ ಖಜಾನೆ ಸಂಹಿತೆ(ಕೆಎಫ್‌ಸಿ)
8. ಸಾದಿಲ್ವಾರು ವೆಚ್ಚ ಕೈಪಿಡಿ (ಎಂ ಸಿಇ)
9. ಕರ್ನಾಟಕ ನಾಗರೀಕ ಸೇವಾ ನಡತೆ ನಿಯಮ (ಕೆಸಿಎಸ್ ಕಂಡಕ್ಟ್ ರೂಲ್.)
10. ಕರ್ನಾಟಕ ಪಾರದರ್ಶಕತೆ ಅಧಿನಿಯಮ -1999
11. ಕರ್ನಾಟಕ ಪಂಚಾಯತ್ ರಾಜ್ ಅಧಿನಿಯಮ -1193
12. ಮಾಹಿತಿಹಕ್ಕು ಅಧಿನಿಯಮ -2005
13. ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯ ಮಾರ್ಗಸೂಚಿಗಳು
14. ಸೂಕ್ತ ನೀರಾವರಿ ಯೋಜನೆಯ ಮಾರ್ಗಸೂಚಿಗಳು
15. ರಾಷ್ಟ್ರೀಯ ಔಷಧಿ ಬೆಳೆಗಳ ಮಿಷನ್ ಯೋಜನೆಯ ಮಾರ್ಗಸೂಚಿಗಳು
16. ರಾಜ್ಯ ವಲಯ ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಯೋಜನೆಗಳಿಗೆ ಸಂಬಂಧಿಸಿದ ಮಾರ್ಗಸೂಚಿಗಳು
17. ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಅಧಿನಿಯಮ
18. ಇಲಾಖಾ ಮತ್ತು ಆರ್ಥಿಕ ಇಲಾಖೆ ಹೊರಡಿಸಿದ ಡೆಲಿಗೇಷನ್ ಆಫ್ ಪವರ್ಸ್ ಮತ್ತು ವಿಶೇಷ ಡೆಲಿಗೇಷನ್ ಆಫ್ ಪಾವರ್ಸ್
19. ಸರ್ಕಾರದ ಅಧಿಸೂಚನೆಗಳು, ಸುತ್ತೋಲೆಗಳು ಇತ್ಯಾದಿ.
20. ಇಲಾಖೆಯಿಂದ ಹೊರಡಿಸಲಾದ ವಿಶೇಷ ಆದೇಶಗಳು ಮತ್ತು ಸುತ್ತೋಲೆಗಳು

4(ಬಿ)(VI) ಕಡತ ಶೀರ್ಷಿಕೆ:-

ಕ್ರ. ಸಂ.	ಕಡತದ ಶಾಖೆ		ದಾಖಲೆಗಳ ಉಲ್ಲೇಖ
1)	ಸಿಬ್ಬಂದಿ ವಿನಿ 1	EST	ತೋಟಗಾರಿಕೆ ಇಲಾಖೆಯ ಸಿಬ್ಬಂದಿ ಮತ್ತು ಅಧಿಕಾರಿಗಳ ಶಿಸ್ತು ನಡತೆ ಮತ್ತು ಇತರ ವಿಷಯಗಳು ನ್ಯಾಯಾಲಯದ ಪ್ರಕರಣ, ಸಿಬ್ಬಂದಿಗಳ ಸಂಬಳ ಬಿಲ್ಲು, ಆದಾಯ ಮತ್ತು ಖರ್ಚಿನ ತ:ಖ್ತೆಗಳ ನಿರ್ವಹಣೆ ಇತ್ಯಾದಿ. ಆವಕ ಮತ್ತು ಜಾವಕ ಪುಸ್ತಕ ನಿರ್ವಹಣೆ, ಲೇಖನ ಸಾಮಗ್ರಿ ಹಾಗೂ ದೂರವಾಣಿ ಪುಸ್ತಕಗಳ ನಿರ್ವಹಣೆ, ಲೇಖನ ಸಾಮಗ್ರಿ ಹಾಗೂ ದೂರವಾಣಿ ಪುಸ್ತಕಗಳ ನಿರ್ವಹಣೆ ಇತ್ಯಾದಿ.
2)	ಲೆಕ್ಕಶಾಖೆ	Accounts	ರಾಜ್ಯವಲಯ, ಜಿಲ್ಲಾ ಪಂಚಾಯತ್ ಮತ್ತು ಕೇಂದ್ರವಲಯ ಯೋಜನೆಗಳ ಲೆಕ್ಕಪತ್ರ ನಿರ್ವಹಣೆ ಸಾದಿಲ್ವಾರು ವೆಚ್ಚದ ಬಿಲ್ಲುಗಳನ್ನು ಪರಿಶೀಲಿಸಿ ಮೇಲರುಜುವಿಗೆ ಮಂಡಿಸುವುದು, ನಗದು ಪುಸ್ತಕ ನಿರ್ವಹಣೆ, ಪುರ್ವಾಸ ಭತ್ಯೆ ಬಿಲ್ಲುಗಳ ನಿರ್ವಹಣೆ ಇತ್ಯಾದಿ.
3)	ಲೆಕ್ಕ ತಪಾಸಣೆ	Audit	ರಾಜ್ಯವಲಯ ಮತ್ತು ಜಿಲ್ಲಾ ಪಂಚಾಯತ್ ಹಾಗೂ ಮಹಾಲೇಖಪಾಲಕರ ಲೆಕ್ಕ ತಪಾಸಣೆ ವರದಿಗಳಿಗೆ ಅನುಸರಣಾ ವರದಿ ಸಲ್ಲಿಸುವುದು.
4)	ತಾಂತ್ರಿಕ ಶಾಖೆ	TA	ತಾಂತ್ರಿಕ ವಿಭಾಗಕ್ಕೆ ಸಂಬಂಧಿಸಿದ ಎಲ್ಲ ಕೆಲಸಗಳ ನಿರ್ವಹಣೆ.

4(ಬಿ) (VII):- ಪಾಲಿಸಿಗಳನ್ನು ಮಾಡುವಾಗ ಅಥವಾ ಅನುಷ್ಠಾನಗೊಳಿಸುವ ಸಂಬಂಧದಲ್ಲಿರುವ ಏರ್ಪಾಡುಗಳು ಸಾರ್ವಜನಿಕ ಸದಸ್ಯರುಗಳ ಸಹಭಾಗಿತ್ವ ಮುಂತಾದ ವಿವರಗಳು.

ಅನ್ವಯಿಸುವುದಿಲ್ಲ.

4(ಬಿ) (VII):- ಈ ಇಲಾಖೆಯಿಂದ ರಚಿಸಲ್ಪಡುವ ಅಥವಾ ಸಲಹೆಗಳನ್ನು ಪಡೆಯುವ ಸಲುವಾಗಿ ಎರಡು ಅಥವಾ ಅದಕ್ಕಿಂತ ಹೆಚ್ಚಾಗಿರುವ ಸದಸ್ಯರಿಂದ ರಚಿಸಲ್ಪಡುವ ನಿಗಮ, ಕೌನ್ಸಿಲ್, ಬೋರ್ಡ್, ಸಮಿತಿ ಅಥವಾ ಇತರೆ ಬಾಡಿಗೆಗಳ ಪಟ್ಟಿ ಹಾಗೂ ಇಂತಹ ಕಮೀಟಿ ಮತ್ತು ಸಮೀತಿಗಳು ನಡೆಸುವ ಸಭೆ ಮತ್ತು ನಡವಳಿಗಳನ್ನು ಸಾರ್ವಜನಿಕರು ವೀಕ್ಷಿಸಬಹುದಾದ ಅಥವಾ ಇಂತಹ ಸಭೆಗಳ ನಡವಳಿಗಳನ್ನು ವೀಕ್ಷಿಸಲು ಸಾರ್ವಜನಿಕರಿಗಿಂತ, ಅವಕಾಶವಿದೆಯೇ:

ಅನ್ವಯಿಸುವುದಿಲ್ಲ.

4(ಬಿ) (VII):- ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, (ಜಿ.ಪಂ) ಬಾದಾಮಿ ಕಾರ್ಯಾಲಯದಲ್ಲಿ

ಕಾರ್ಯನಿರ್ವಹಿಸುತ್ತಿರುವ ಅಧಿಕಾರಿ/ ನೌಕರರ ದೂರವಾಣಿ ವಿವರಗಳ ಪಟ್ಟಿ

ಅ.ಸಂ.	ಹುದ್ದೆ	ಹೆಸರು	ದೂರವಾಣಿ ಸಂಖ್ಯೆ
1.	ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು	ಶ್ರೀ ಅಮೋಘಿ ಹಿರೇಕುರುಬರ	8971766033
2.	ಸಹಾಯಕ ತೋಟಗಾರಿಕೆ ಅಧಿಕಾರಿ (ತಾಸ)	ಶ್ರೀಮತಿ ಲಕ್ಷ್ಮೀ ಕಡಪಟ್ಟಿ	7760299636
3.	ಸಹಾಯಕ ತೋಟಗಾರಿಕೆ ಅಧಿಕಾರಿ ರೈತ ಸಂಪರ್ಕ ಕೇಂದ್ರ ಬಾದಾಮಿ	ಶ್ರೀ ಕಲ್ಲಪ್ಪ ನರೋಡೆ	7618771770

4.	ಸಹಾಯಕ ತೋಟಗಾರಿಕೆ ಅಧಿಕಾರಿ ರೈತ ಸಂಪರ್ಕ ಕೇಂದ್ರ ಕುಳಗೇರಿ	ಶ್ರೀ ಶಿವರಾಜ ಕಾಂಬೆ	7618771774
5.	ಸಹಾಯಕ ತೋಟಗಾರಿಕೆ ಅಧಿಕಾರಿ ರೈತ ಸಂಪರ್ಕ ಕೇಂದ್ರ ಕೆರೂರ	ಶ್ರೀಮತಿ ಲಕ್ಷ್ಮೀಬಾಯಿ ಹೊನ್ನಳ್ಳಿ	7618771773
6.	ಸಹಾಯಕ ತೋಟಗಾರಿಕೆ ಅಧಿಕಾರಿ ರೈತ ಸಂಪರ್ಕ ಕೇಂದ್ರ ಗುಳೇದಗುಡ್ಡ	ಕುಮಾರಿ ವಿದ್ಯಾಶ್ರೀ ಬೇಟಗೇರಿ	7618771772
7.	ತೋಟಗಾರಿಕೆ ಸಹಾಯಕರು	ಶ್ರೀ ವಿ ಎ ಕುಂಬಾರ	9448668337
8.	ತೋಟಗಾರಿಕೆ ಸಹಾಯಕರು	ಶ್ರೀ ಸಂಗಯ್ಯ ಹಿರೇಮಠ	9845492252
9.	ತೋಟಗಾರಿಕೆ ಸಹಾಯಕರು	ಶ್ರೀ ಆರ್ ಬಿ ಪಾಟೀಲ	8762073348

4(ಬಿ)(VIII):- ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ,(ಜಿ.ಪಂ) ಬಾಗಲಕೋಟೆ ಕಾರ್ಯಾಲಯದಲ್ಲಿ

ಕಾರ್ಯನಿರ್ವಹಿಸುತ್ತಿರುವ ಅಧಿಕಾರಿ/ನೌಕರರ 2017-18ನೇ ಸಾಲಿನ ವೇತನದ

ವಿವರಗಳ ಪಟ್ಟಿ

ಕ್ರ.ಸಂ	ಹುದ್ದೆ	ಹೆಸರು	ವೇತನ ಶ್ರೇಣಿ (ರೂ. ಗಳಲ್ಲಿ)
1	ಸಹಾಯಕ ತೋಟಗಾರಿಕೆ ಅಧಿಕಾರಿ (ತಾಸ)	ಶ್ರೀಮತಿ ಲಕ್ಷ್ಮೀ ಕಡಪಟ್ಟಿ	21600-40050
2	ಸಹಾಯಕ ತೋಟಗಾರಿಕೆ ಅಧಿಕಾರಿ	ಶ್ರೀ ಕಲ್ಲಪ್ಪ ನರೋಡೆ	21600-40050
3	ಸಹಾಯಕ ತೋಟಗಾರಿಕೆ ಅಧಿಕಾರಿ	ಶ್ರೀ ಶಿವರಾಜ ಕಾಂಬೆ	21600-40050
4	ಸಹಾಯಕ ತೋಟಗಾರಿಕೆ ಅಧಿಕಾರಿ	ಶ್ರೀ ವಿದ್ಯಾಶ್ರೀ ಬೇಟಗೇರಿ	21600-40050
5	ಸಹಾಯಕ ತೋಟಗಾರಿಕೆ ಅಧಿಕಾರಿ	ಶ್ರೀ ಲಕ್ಷ್ಮೀಬಾಯಿ ಹೊನ್ನಳ್ಳಿ	21600-40050
6	ತೋಟಗಾರಿಕೆ ಸಹಾಯಕರು	ಶ್ರೀ ವಿ ಎ ಕುಂಬಾರ	20000-36300
7	ತೋಟಗಾರಿಕೆ ಸಹಾಯಕರು	ಶ್ರೀ ಸಂಗಯ್ಯ ಹಿರೇಮಠ	12500-24000
8	ತೋಟಗಾರಿಕೆ ಸಹಾಯಕರು	ಶ್ರೀ ಆರ್ ಬಿ ಪಾಟೀಲ	12500-24000

4(ಬಿ) (IX):- ಆಯವ್ಯಯ ವಿತರಣೆ: 2017-18 ವಾರ್ಷಿಕ ವರದಿ

ಕ್ರ ಸಂ	ಯೋಜನೆ/ ಯೋಜನೇತರ	ವಾರ್ಷಿಕ ಗುರಿ		ವಾರ್ಷಿಕ ಸಾಧನೆ	
		ಭೌತಿಕ	ಆರ್ಥಿಕ	ಭೌತಿಕ	ಆರ್ಥಿಕ
1	ವಿಶೇಷ ಹನಿ ನೀರಾವರಿ ಯೋಜನೆ 2435-00-101-0-28	28.52	15.16	20.59	14.782
2	ಪ್ರಚಾರ ಮತ್ತು ಸಾಹಿತ್ಯ 2401-00-ರ್ 11-3-74	-	-		
3	ತೋಟಗಾರಿಕೆ ಕ್ಷೇತ್ರ ನರ್ಸರಿಗಳ ನಿರ್ವಹಣೆ ಮತ್ತು ಮೂಲ ಸೌಕರ್ಯದ ಅಭಿವೃದ್ಧಿ 2435-00-101-0-35	-	-		

4	ತೋಟಗಾರಿಕೆ ಕಟ್ಟಡಗಳು 2401-00-೨೧೧-6-71	--	--		
5	ಸಾಮಾನ್ಯವುಳ್ಳ ರಾಜ್ಯಗಳಲ್ಲಿ ಎಣ್ಣೆ ತಾಳೆ ಬೇಸಾಯ 2401-00-108-2-18	--	-		
6	ರೈತರಿಗಾಗಿ ತರಬೇತಿ 2435-00-101-0-64	45	0.18	45	0.18
7	ರೈತರಿಗೆ ಸಹಾಯ 2435-00-101-0-62	261	1.16	261	1.16
8	ತೆಂಗು ಬೀಜ ಸಂಗ್ರಹಣೆ ಮತ್ತು ನರ್ಸರಿ ನಿರ್ವಹಣೆ 2435-00-101-0-36	7140	2.01	6378	1.78
9	ಹನಿ ನೀರಾವರಿಗಾಗಿ ಕೇಂದ್ರ ವಲಯ ಯೋಜನೆ 2401-00-108-2-30	113.72	141.4	116.5	66.8413
10	ತೋಟಗಾರಿಕೆ ಬೆಳೆಗಳು ರೋಗ ಮತ್ತು ಕೀಟಗಳ ಸಮಗ್ರ ನಿಯಂತ್ರಣ ಯೋಜನೆ 2401-00-119-5-02	22	0.70	22	0.696
11	ತೋಟಗಾರಿಕೆ ಕಟ್ಟಡಗಳು 2401-00-೨೧೧-6-03	--	--		
12	ತೋಟಗಾರಿಕೆ ಉದ್ಯಾನವನಗಳು(ನವನಗರ) 2406-02-112-0-13	--	--		
13	ತೋಟಗಾರಿಕೆಯಲ್ಲಿ ಸಂಸ್ಕರಣೆ 2401-00-800-2-28	--	--		
14	ಹೊಸ ತರಕಾರಿಗಳನ್ನು ಪರಿಚಯಿಸುವ ಯೋಜನೆ 2401-00-800-2-33	--	--		
15	ತೋಟಗಾರಿಕೆಯಲ್ಲಿ ಯಾಂತ್ರೀಕರಣ 2401-00-800-2-38	--	--		
16	ವಿಶೇಷ ಘಟಕ ಯೋಜನೆ 2225-00-101-0-64	110	2.20	110	2.20
	ಗಿರಿಜನ ಉಪಯೋಜನೆ 2225-00-102-0-20	30	0.59	30	0.59
17	ಸೂಕ್ಷ್ಮ ನೀರಾವರಿ ಯೋಜನೆ 2401-೨೧೧-41-410031				
18	ಕೃಷಿ ಭಾಗ್ಯ ಯೋಜನೆ	10	34.73	10	25.66
19	ರಾಷ್ಟ್ರೀಯ ತೋಟಗಾರಿಕೆ ಮಿಷನ್ (ಒಒಒಬಿ) 2401-00-119-4-06	77.50	30.11	75.10	29.86
20	ರಾಷ್ಟ್ರೀಯ ಔಷಧಿ ಬೆಳೆಗಳ ಮಿಷನ್(ಒಒPಒ) 2401-೨೧೧-40-400031	--	--		
21	ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ (ಖಿಬಿಜಿ 2401-00-800-1-57	8	1.32	8	1.32
22	ಸಮಗ್ರ ತೋಟಗಾರಿಕೆ ಅಭಿವೃದ್ಧಿ ಯೋಜನೆ 2401-00-111-0-08	770.45	69.22	755.22	66.15

4 (X) ಸಹಾಯಧನದೊಂದಿಗೆ ನಡೆಸುವ ಯೋಜನೆಗಳು ಅಂತಹ ಯೋಜನೆಗಳ ಫಲಾನುಭವಿಗಳ ವಿವರ ಮತ್ತು ಮೌಜೂರಾದ ಹಣ.

ಫಲಾನುಭವಿಗಳ ಆಯ್ಕೆ ನಡೆಯುತ್ತಿದೆ.
ಇದನ್ನು ಹೋಬಳಿ ಮಟ್ಟದ ಅಧಿಕಾರಿಗಳಿಗೆ ನಿರ್ವಹಿಸಲಾಗುತ್ತಿದೆ.

4 (XI) ಇಲಾಖೆಯಿಂದ ಅಥರ್ವೆಜೇಷನ್ ಮಂಜೂರಾದ ಅಥವಾ ಪರವಾನಿಗೆ ನೀಡಲಾದ ಮತ್ತು ಕಡಿಮೆ ದರದಲ್ಲಿ ಸವಲತ್ತುಗಳನ್ನು ಪಡೆಯಲಾದ ರೆಸಿಪಿಯೆಂಟ್‌ಗಳ ವಿವರಗಳು.

ಫಲಾನುಭವಿಗಳ ಆಯ್ಕೆ ನಡೆಯುತ್ತಿದೆ, ಇದನ್ನು ಹೋಬಳಿ ಮಟ್ಟದ ಅಧಿಕಾರಿಗಳಿಗೆ ನಿರ್ವಹಿಸಲಾಗುತ್ತಿದೆ.
ಇಂತಹ ವಿಷಯಗಳನ್ನು ಹೋಬಳಿ ಮಟ್ಟದ ಕಛೇರಿಗಳಲ್ಲಿ ನಿರ್ವಹಿಸಲಾಗುತ್ತಿದೆ.

4 (XII) ಕುಗ್ಗಿಸಲಾದ ಎಲೆಕ್ಟ್ರಾನಿಕ್ ಮಾದರಿಯಲ್ಲಿ ಲಭ್ಯವಿರುವ ಮಾಹಿತಿ ವಿವರ ದೊರಕುವಂತೆ ಅಥವಾ ಮಾಹಿತಿ ಇಟ್ಟುಕೊಂಡಿರುವಿಕೆ.

4 (XIII) ಮಾಹಿತಿ ಪಡೆಯಲು ಸಾರ್ವಜನಿಕರಿಗೆ ಲಭ್ಯವಿರುವ ಅವಕಾಶ ವಿಚಾರಗಳು ಗ್ರಂಥಾಲಯ ಅಥವಾ ಓದುವ ಕೊಠಡಿಗಳನ್ನು ಒಳಗೊಂಡು ಸಾರ್ವಜನಿಕ ಉಪಯೋಗಕ್ಕಾಗಿ ತೆರೆದಿದ್ದಾರೆಯೇ?

ಇಲ್ಲ

4 (XIV) ಸಾರ್ವಜನಿಕ ಮಾಹಿತಿ ಅಧಿಕಾರಿಯ ಹೆಸರು, ಪದನಾಮ ಮತ್ತು ಇತರ ವಿವರಗಳು

ಸಾರ್ವಜನಿಕ ಮಾಹಿತಿ ಅಧಿಕಾರಿ
ಶ್ರೀಮತಿ ಲಕ್ಷ್ಮೀ ಕಡಪಟ್ಟಿ
ಸಹಾಯಕ ತೋಟಗಾರಿಕೆ ಅಧಿಕಾರಿ(ತಾ.ಸ)
ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು
ಜಿಲ್ಲಾ ಪಂಚಾಯತ ಬಾದಾಮಿ
ದೂರವಾಣಿ ಸಂಖ್ಯೆ: 08357-220422

ಮೇಲ್ಮನವಿ ಪ್ರಾಧಿಕಾರ

ಶ್ರೀ ಅಮೋಘಿ ಹಿರೇಕುರುಬರ
ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಜಿಲ್ಲಾ ಪಂಚಾಯತ ಬಾದಾಮಿ.
ದೂರವಾಣಿ ಸಂಖ್ಯೆ: 08357-220422

4 (XVII) ನಿಗದಿಪಡಿಸಿದ ಇತರ ವಿಷಯಗಳು

ಯಾವುದು ಇಲ್ಲ

ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು
(ಜಿ.ಪಂ) ಬದಾಮಿ